



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

GST : 29AAALV0060D1ZS

ಸಂಖ್ಯೆ:
No:

ಬೆಂಗಳೂರು/ನಯೋಸ/PRL-24/2020-21/ 1673 /2021-22.

ದಿನಾಂಕ:
Date: 20/11/2022

ಕಾರ್ಯದೇಶ

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ. 57/2, 57/3(ಪಿ), 61/1, 61/2 ರ ಒಟ್ಟು 11 ಎಕರೆ 17 ಗುಂಟೆ (05 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಅರ್ಜಿದಾರರಾದ ಆಸ್ಟೋ ಲ್ಯಾಂಡ್ ಡೆವಲಪರ್ಸ್ ರವರ ಪರವಾಗಿ ಶ್ರೀ ಆರ್. ರವಿಚಂದ್ರನ್ ಮತ್ತು ಆಸ್ಟೋ ಬಿಲ್ಡರ್ಸ್ ರವರ ಪರವಾಗಿ ಶ್ರೀ ಆರ್. ನಟರಾಜ್ ರವರುಗಳು ಕೋರಿರುವ ಬಗ್ಗೆ.

ಉಲ್ಲೇಖ

1. ಅರ್ಜಿದಾರರ ಮನವಿ ದಿನಾಂಕ 28.01.2021.
2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ರರಾವು ಸಂಖ್ಯೆ 71/2021, ದಿನಾಂಕ 17.07.2021.
3. ಈ ಕಛೇರಿಯ ಪತ್ರ ಸಂಖ್ಯೆ/ಬೆಂಗಳೂರು/ನಯೋಸ/PRL-24/2020-21/910/2021-22, ದಿನಾಂಕ 06.09.2021.
4. ಕೆನರಾ ಬ್ಯಾಂಕ್ ಚಲನ್ ನಂ. 4014 ಮತ್ತು 4015, ದಿನಾಂಕ 29.11.2021.
5. ಈ ಕಛೇರಿ ಪತ್ರ ಸಂಖ್ಯೆ/ಬೆಂಗಳೂರು/ನಯೋಸ/PRL-24/1443/2021-22, ದಿನಾಂಕ 15.12.2021.
6. ಅಧಿಕ ಜಿಲ್ಲಾ ನೋಂದಣಾಧಿಕಾರಿ, ಬೆಂಗಳೂರು ನಗರ ಜಿಲ್ಲೆ ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ BDA-1-02983-2021-22, ಸಿ.ಡಿ. ನಂ. BDAD963, ದಿನಾಂಕ 24.12.2021.

ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ. 57/2, 57/3(ಪಿ), 61/1, 61/2 ರ ಒಟ್ಟು 11 ಎಕರೆ 17 ಗುಂಟೆ (05 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ತಾತ್ಕಾಲಿಕ ಖಾಸಗಿ ವಸತಿ ಬಡಾವಣೆ ನಕ್ಷೆ ಅನುಮೋದಿಸುವಂತೆ ಆಸ್ಟೋ ಲ್ಯಾಂಡ್ ಡೆವಲಪರ್ಸ್ ರವರ ಪರವಾಗಿ ಶ್ರೀ ಆರ್. ರವಿಚಂದ್ರನ್ ಮತ್ತು ಆಸ್ಟೋ ಬಿಲ್ಡರ್ಸ್ ರವರ ಪರವಾಗಿ ಶ್ರೀ ಆರ್. ನಟರಾಜ್ ರವರು ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಉಲ್ಲೇಖ [2] ರಂತೆ ದಿನಾಂಕ 17.07.2021ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 71 /2021 ರಲ್ಲಿ ಮಂಡಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ವಿನ್ಯಾಸ ನಕ್ಷೆಯಲ್ಲಿ ಉದ್ಯಾನವನಕ್ಕಾಗಿ ಸಲ್ಲಿಸಿರುವ ಜಾಗೆಯಲ್ಲಿ STP, SWM, Transformer Yard ಮತ್ತು U.G Sump ಗಳನ್ನು ಪ್ರಸ್ತಾಪಿಸಿರುತ್ತಾರೆ. ಸರ್ವೆ ನಂ. 61/1 ರಲ್ಲಿ 0-01 ಗುಂಟೆ "ಬಿ" ಖರಾಬು ಇದ್ದು, ಅದನ್ನು ಸರ್ವೆ ನಕ್ಷೆಯಲ್ಲಿ ಗುರುತಿಸಿರುವುದಿಲ್ಲ. ಸದರಿ ಖರಾಬನ್ನು ಗುರುತಿಸಿ ಪರಿಷ್ಕೃತ ಸರ್ವೆ ನಕ್ಷೆಯನ್ನು ಪಡೆದು ಅದರಂತೆ ವಿನ್ಯಾಸ ನಕ್ಷೆಯಲ್ಲಿ ಕಾಯ್ದಿರಿಸಿ ತದನಂತರ

ಅರ್ಜಿದಾರರಿಗೆ ಕಾರ್ಯಾದೇಶ ನೀಡುವ ಷರತ್ತಿಗೊಳಪಡಿಸಿ ವಿನ್ಯಾಸ ನಕ್ಷೆ ಅನುಮೋದಿಸಲು ತೀರ್ಮಾನಿಸಲಾಯಿತು. ಉಳಿದಂತೆ ಅರ್ಜಿದಾರರು ಸಲ್ಲಿಸಿರುವ ಕರಡು ವಸತಿ ಬಡಾವಣೆ ನಕ್ಷೆಯು ವಲಯ ನಿಯಮಾವಳಿಗೆ ಅನುಗುಣವಾಗಿರುವುದರಿಂದ, ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ. 57/2, 57/3(ಪಿ), 61/1, 61/2 ರ ಒಟ್ಟು 11 ಎಕರೆ 17 ಗುಂಟೆ (05 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯನ್ನು ಕೆಟಿಸಿಪಿ ಕಾಯ್ದೆ 1961 ರ ಕಲಂ 17 (2-A), ಬಿಡಿಎ ಕಾಯ್ದೆ 1976 ರ ಕಲಂ 32 ಹಾಗೂ ವಲಯ ನಿಯಮಾವಳಿ Chapter 6.1 ರಂತೆ ಅನುಮೋದಿಸಲು ತೀರ್ಮಾನಿಸಿ, ನಿಯಮಾನುಸಾರ ಮುಂದಿನ ಕ್ರಮವಹಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಲು ನಿರ್ಣಯಿಸಲಾಯಿತು.

ಪ್ರಾಧಿಕಾರದ ಸಮಿತಿ ಸಭೆಯ ತೀರ್ಮಾನದಂತೆ ಪ್ರಾಧಿಕಾರದ ಭೂ ಸ್ವಾಧೀನ ವಿಭಾಗದಿಂದ ಪರಿಷ್ಕೃತ ಸರ್ವೆ ನಕ್ಷೆ ಪಡೆಯಲಾಗಿರುತ್ತದೆ. ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ಉಲ್ಲೇಖ [3] ರ ಈ ಕಛೇರಿ ಪತ್ರದಲ್ಲಿ ವಿವಿಧ ಶುಲ್ಕಗಳ ಬಾಬು ಒಟ್ಟು ₹.78,83,840/- [₹.ಎಪ್ಪತ್ತೆಂಟು ಲಕ್ಷದ ಎಂಭತ್ತಮೂರು ಸಾವಿರದ ಎಂಟುನೂರ ನಲವತ್ತು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ತಿಳಿಸಲಾಗಿತ್ತು.

ಉಲ್ಲೇಖ [4] ರಲ್ಲಿನ ಚಲನ್ ನಂ. 4014 ಮತ್ತು 4015 ರ ಮೂಲಕ ಅರ್ಜಿದಾರರು ದಿನಾಂಕ 29.11.2021 ರಂದು ಕ್ರಮವಾಗಿ ₹.76,06,428/- [₹. ಎಪ್ಪತ್ತಾರು ಲಕ್ಷದ ಆರು ಸಾವಿರದ ನಾಲ್ಕನೂರ ಇಪ್ಪತ್ತೆಂಟು ಮಾತ್ರ] ಮತ್ತು ₹.02,77,412/- [₹. ಎರಡು ಲಕ್ಷದ ಎಪ್ಪತ್ತೇಳು ಸಾವಿರದ ನಾಲ್ಕನೂರ ಹನ್ನೆರಡು ಮಾತ್ರ] ಒಟ್ಟು ₹.78,83,840/- [₹.ಎಪ್ಪತ್ತೆಂಟು ಲಕ್ಷದ ಎಂಭತ್ತಮೂರು ಸಾವಿರದ ಎಂಟುನೂರ ನಲವತ್ತು ಮಾತ್ರ] ಗಳನ್ನು ಪಾವತಿಸಿರುತ್ತಾರೆ. ಸದರಿ ಮೊತ್ತವು ಪ್ರಾಧಿಕಾರದ ಖಾತೆಗೆ ಸಂದಾಯವಾಗಿರುವ ಬಗ್ಗೆ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 01.12.2021 ರಂದು ದೃಢೀಕರಿಸಿರುತ್ತಾರೆ.

ಉಲ್ಲೇಖ [5] ರಲ್ಲಿ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲು ಪ್ರದೇಶ, ಮತ್ತು ರಸ್ತೆಗಾಗಿ ಕಾಯ್ದಿರಿಸಿರುವ ಪ್ರದೇಶಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸುವಂತೆ ಅರ್ಜಿದಾರರಿಗೆ ಮತ್ತು ಸದರಿ ಪ್ರದೇಶಗಳನ್ನು ಹಸ್ತಾಂತರಿಸಿಕೊಳ್ಳುವಂತೆ ಕಾರ್ಯಪಾಲಕ ಅಭಿಯಂತರರು [ಪೂರ್ವವಿಭಾಗ], ಇವರಿಗೆ ದಿನಾಂಕ 15.12.2021 ರಂದು ತಿಳಿಸಲಾಗಿತ್ತು.

ಉಲ್ಲೇಖ [6] ರಲ್ಲಿ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಪ್ರದೇಶ, ಹಾಗೂ ರಸ್ತೆಗಾಗಿ ಕಾಯ್ದಿರಿಸಿರುವ ಪ್ರದೇಶಗಳನ್ನು ದಿನಾಂಕ 24.12.2021 ರಂದು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುವುದಾಗಿ ದಿನಾಂಕ 27.12.2021 ರ ಅನೌಪಚಾರಿಕ ಟಿಪ್ಪಣಿಯಲ್ಲಿ ಕಾರ್ಯಪಾಲಕ ಅಭಿಯಂತರರು, ಪೂರ್ವ ವಿಭಾಗ ಇವರು ವರದಿ ಮಾಡಿರುತ್ತಾರೆ.


ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ. 57/2, 57/3(ಪಿ), 61/1, 61/2 ರ ಒಟ್ಟು 11 ಎಕರೆ 17 ಗುಂಟೆ (05 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ "Demarcation and Development" ಉದ್ದೇಶಕ್ಕಾಗಿ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಕೆಟಿಸಿಪಿ ಕಾಯ್ದೆ 1961 ರ ಕಲಂ 17 (2-A), ಬಿಡಿಎ ಕಾಯ್ದೆ 1976 ರ ಕಲಂ 32 ಹಾಗೂ ವಲಯ ನಿಯಮಾವಳಿ Chapter 6.1 ರಂತೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಲಾಗಿದೆ.

1	ರೇರಾ ಅಧಿನಿಯಮ 2016 ಹಾಗೂ ಸಂಬಂಧಿತ ನಿಯಮಗಳು, 2017 ರನ್ವಯ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು.
2	ಪ್ರಸ್ತಾವನೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಾಗಲೀ/ಬೋಕಾಯುಕ್ತದಲ್ಲಾಗಲೀ/ಎಸಿಬಿಯಲ್ಲಾಗಲೀ ಪ್ರಕರಣ ದಾಖಲಾಗಿದ್ದಲ್ಲಿ ತಾವೇ ಪರಿಹರಿಸಿಕೊಳ್ಳತಕ್ಕದ್ದು. ಪ್ರಾಧಿಕಾರವು ಜವಾಬ್ದಾರರಾಗಿರುವುದಿಲ್ಲ.
3	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ 139 ಸಂಖ್ಯೆ ವಸತಿ ನಿವೇಶನಗಳಿದ್ದು, 15 ಸಂಖ್ಯೆ EWS ನಿವೇಶನಗಳನ್ನು ಪ್ರಸ್ತಾಪಿಸಿದ್ದು, ಒಟ್ಟಾರೆ 154 ನಿವೇಶನಗಳಿರುತ್ತದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಬದಲಾಯಿಸತಕ್ಕದ್ದಲ್ಲ.
4	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ. ಬಡಾವಣೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ ಅಂತಿಮ ವಸತಿ ಬಡಾವಣೆ ನಕ್ಷೆಯನ್ನು ಪ್ರಾಧಿಕಾರದಿಂದ ಅನುಮೋದನೆ ಪಡೆದು ವಸತಿ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಳ್ಳುವುದು.
5	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವೃಥಾವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿತ್ತೋರಿಸತಕ್ಕದ್ದು.
6	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
7	ಕೆರೆ ಬಫರ್ ಗಾಗಿ ಕಾಯ್ದಿರಿಸಿರುವ ಪ್ರದೇಶವನ್ನು ಸ್ಥಳೀಯ ಸಂಸ್ಥೆ ಅಥವಾ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಇತರೆ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಂದ Storm Water Drain ಅಥವಾ ಒಳಚರಂಡಿ ವ್ಯವಸ್ಥೆಗಳು ಹಾಗೂ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಮುಖ್ಯವಾಗಿ ಸಾರ್ವಜನಿಕ ಉಪಯೋಗಕ್ಕಾಗಿ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಹಸ್ತಾಂತರಿಸತಕ್ಕದ್ದು.
8	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
9	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ದಾಖಲೆ ಅಥವಾ ಇನ್ನಿತರೆ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ KTCP ಕಾಯ್ದೆ ಕಲಂ 76 (0) ರಡಿಯಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ರದ್ದಾಗುವುದೆಂದು ಭಾವಿಸತಕ್ಕದ್ದು ಹಾಗೂ ಈ ಜಮೀನುಗಳಿಗೆ ಸಿವಿಲ್ ವ್ಯಾಜ್ಯಗಳೇನಾದರೂ ಇದ್ದಲ್ಲಿ ಪ್ರಾಧಿಕಾರವು ಜವಾಬ್ದಾರರಾಗಿರುವುದಿಲ್ಲ.
10	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
11	ಪ್ರಸ್ತಾಪಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.

12	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು. ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು. ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
13	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
14	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
15	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
16	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
17	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
18	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
19	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶವು ಸೇರಿದಂತೆ ಬಡಾವಣೆಯಲ್ಲಿನ 1 ಹೆಕ್ಟೇರ್ ಪ್ರದೇಶದಲ್ಲಿ 40 ಮರಗಳಂತೆ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು. ಹಾಗೂ ಉದ್ಯಾನವನವನ್ನು ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
20	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
21	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ: 08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
22	ಉದ್ಯಾನವನ ಮತ್ತು ಬಯಲು ಜಾಗಗಳನ್ನು ಅನುಮೋದಿತ ನಕ್ಷೆ ಪ್ರಕಾರ ಶೇ.100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain Link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿ ಪಡಿಸುವುದು.
23	BWSSB, BESCOM ಮುಂತಾದ ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
24	ಬಡಾವಣೆ ನಕ್ಷೆಯಲ್ಲಿ Transformer Yard, RWH, SWM ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.

25	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ R.S ನಡೆ ಅಥವಾ RMP ರಂತೆ ಹಾದು ಹೋಗುವ ಹಳ್ಳ ಮತ್ತು ಕೊಳ್ಳಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು. ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು. ವಿನ್ಯಾಸ ವ್ಯಾಪ್ತಿಯಲ್ಲಿ ಬರುವ ಖರಾಬು ಪ್ರದೇಶಗಳನ್ನು ಒತ್ತುವರಿ ಮಾಡತಕ್ಕದ್ದು. ಅವುಗಳನ್ನು ಖಾಲಿ ಇಡುವುದು.
26	ನೀರು ಸರಬರಾಜು ಮತ್ತು ಕೊಳಚೆ ನೀರು ವ್ಯವಸ್ಥೆಯ ಕೊಳವೆಗಳನ್ನು ಒಟ್ಟಾರೆ ಪ್ರದೇಶದಲ್ಲಿನ ಬೇಡಿಕೆ ಹಾಗೂ ಪೂರೈಕೆಗೆ ಅನುಗುಣವಾಗಿ ವಿನ್ಯಾಸಗೊಳಿಸಿ, ಸೂಕ್ತ ಗಾತ್ರದ ಕೊಳವೆಗಳನ್ನು ಅಳವಡಿಸಲು ಕ್ರಮವಹಿಸತಕ್ಕದ್ದು.
27	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಮೇಲ್ಕಂಡ ಷರತ್ತುಗಳೊಂದಿಗೆ KTCP ಕಾಯ್ದೆ 1961 ರ ಕಲಂ 17[2-A] ರಡಿಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು, ವರ್ತುರು ಹೋಬಳಿ, ಚಿಕ್ಕನಾಯಕನಹಳ್ಳಿ ಗ್ರಾಮದ ಸರ್ವೆ ನಂ. 57/2, 57/3(ಪಿ), 61/1, 61/2 ರ ಒಟ್ಟು 11 ಎಕರೆ 17 ಗುಂಟೆ (05 ಗುಂಟೆ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ Demarcation & Development ಉದ್ದೇಶಕ್ಕಾಗಿ ಮಾತ್ರ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲಾಗಿದೆ.


ಆಯುಕ್ತರು,


ಬೆಂಗಳೂರು, ಬೆಂಗಳೂರು

ಇವರಿಗೆ,

ಶ್ರೀ ಆರ್. ರವಿಚಂದ್ರನ್ ಆಸ್ಟ್ರೋ ಲ್ಯಾಂಡ್ ಡೆವಲಪರ್ಸ್,
ಮತ್ತು ಶ್ರೀ ಆರ್. ನಟರಾಜ್, ಆಸ್ಟ್ರೋ ಬಿಲ್ಡರ್ಸ್,
117/1, ರಕ್ಷಿತ್ ಕಾಂಪ್ಲೆಕ್ಸ್, ಸರ್ಜಾಪುರ ರಸ್ತೆ,
ಕನ್ನಲ್ಲಿ, ಬೆಂಗಳೂರು 560 035.